



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೨೧, ಮಾರ್ಚ್, ೨೦೨೫(ಫಾಲ್ಗುಣ, ೩೦, ಶಕವರ್ಷ, ೧೯೪೬) BENGALURU, FRIDAY, 21, MARCH, 2025 (PHALGUNA, 30, SHAKAVARSHA, 1946)	ನಂ. ೧೮೩ No. 183
-----------------------	---	--------------------

ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 34 ಎಂಎಲ್ಆರ್ 2025(e).

ಕರ್ನಾಟಕ ಸರ್ಕಾರ ಸಚಿವಾಲಯ,

ವಿಕಾಸ ಸೌಧ,

ಬೆಂಗಳೂರು, ದಿನಾಂಕ:20/03/2025.

ಅಧಿಸೂಚನೆ

ಮಂಗಳೂರು ಮಹಾನಗರ ಪಾಲಿಕೆಯಲ್ಲಿನ ಚುನಾಯಿತ ಆಡಳಿತ ಮಂಡಳಿಯ ಅವಧಿಯು ದಿನಾಂಕ:28/02/2025 ರಂದು ಮುಕ್ತಾಯಗೊಂಡಿರುವುದರಿಂದ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ನಿಯಮ-100 ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ:ನಅಇ 34 ಎಂಎಲ್ಆರ್ 2025; ದಿನಾಂಕ:11/03/2025 ರನ್ವಯ ಮುಂದಿನ ಹೊಸ ಚುನಾಯಿತ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ ರವರನ್ನು ದಿನಾಂಕ:01/03/2025 ರಿಂದ ಜಾರಿಗೆ ಬರುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಪ್ರಸ್ತುತ, ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕ ಕುಂದುಕೊರತೆಗಳನ್ನು ಶೀಘ್ರವಾಗಿ ವಿಲೇ ಮಾಡುವ ಕಾರಣದಿಂದ ಸದರಿ ಆದೇಶವನ್ನು ಮಾರ್ಪಡಿಸಿ ದಿನಾಂಕ:01/03/2025 ರಿಂದಲೇ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ರವರನ್ನು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ

ಮತ್ತು ಅವರ ಹೆಸರಿನಲ್ಲಿ,

(ಟಿ ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ,

ನಗರಾಭಿವೃದ್ಧಿ ಇಲಾಖೆ (ಎಂಎ-1&3)